

ಪಟ್ಟಣ ಸಹಕಾರ ಬ್ಯಾಂಕುಗಳ
ಮಾರ್ಕಾಡ್ ಸಕ್ರಿಯೆ

ಸಂಪುಟ : 32 | ಸಂಚಿಕೆ : 19 | 13 ಆಗಸ್ಟ್ 2025 | ಬುಧವಾರ | ಪುಟಗಳು : 8 | ಬೆಲೆ : 2/-



ರೆಪೊ ದರ ಯಥಾಸ್ಥಿತಿ : ಆರ್‌ಜಿಐ ಗವರ್ನರ್ ಸಂಜಯ್ ಮಲ್ಹೋತ್ರಾ

ಫೆಬ್ರವರಿಯಿಂದ ಈಚೆಗೆ ಆರ್‌ಬಿಬಿ ರೆಪೊ ದರವನ್ನು ಒಟ್ಟು ಶೇ.1ರಷ್ಟು ಕಡಿಮೆ ಮಾಡಿದೆ. ಈ ಕಡಿತಗಳ ಪ್ರಯೋಜನವು ಗ್ರಾಹಕರಿಗೆ ವರ್ಗಾವಣೆ ಆಗುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಆರ್‌ಬಿಬಿ ಹೇಳಿದೆ. ಚಿಲ್ಲರೆ ಹಣದುಬ್ಬರ ಪ್ರಮಾಣವು ಈ ಆರ್ಥಿಕ ವರ್ಷದ ನಾಲ್ಕನೆಯ ತ್ರೈಮಾಸಿಕದಲ್ಲಿ ಹಾಗೂ ಅದರ ನಂತರದಲ್ಲಿ ಶೇ.4ಕ್ಕಿಂತ ಹೆಚ್ಚಳ ಕಾಣುವ ಸಾಧ್ಯತೆ ಇದೆ ಎಂದು ಮಲ್ಟಿಮೆಟ್ರಾ ಹೇಳಿದ್ದಾರೆ.

ಈಗಾಗಲೇ ಪಟ್ಟಣ ಸಹಕಾರ ಬ್ಯಾಂಕುಗಳ ವಾರ್ಷಿಕ ಮಹಾಸಭೆಗಳು ಜರುಗುತ್ತಿದ್ದು, ಮಹಾಸಭೆಯ ಛಾಯಾಚಿತ್ರ (ಪೋಟೋ)ವನ್ನು ಮತ್ತು ವರದಿಗಳನ್ನು ಹಾಗೂ ಬ್ಯಾಂಕಿಗೆ ಸಂಬಂಧಿಸಿದ ವರದಿಗಳನ್ನು ಕೂಡಲೇ ಮಹಾಮಂಡಳಕ್ಕೆ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸಕ್ಕೆ (email: editorkubf1@gmail.com ಅಥವಾ kscubfed@gmail.comಗೆ ಕಳುಹಿಸಿಕೊಟ್ಟಿ ಮಹಾಮಂಡಳದ ಪತ್ರಿಕೆಗಳಲ್ಲಿ ಪ್ರಕಟಿಸಲಾಗುವುದು.

ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...



ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನದ ಜ್ಞಾನ ಹೊಂದುವ ಅಗತ್ಯವಿದೆ

ಕೆಲ ದಶಕಗಳ ಹಿಂದೆ ಅಂದಿನ ನಮ್ಮ ದೇಶದ ನೇತಾರರು ಮುಂದಾಲೋಚನೆಯಿಂದ ತೆಗೆದುಕೊಂಡ ಮುಕ್ತ ನಿಲುವಿನಿಂದಾಗಿ ಅದುವರೆವಿಗೂ ಅಭಿವೃದ್ಧಿಶೀಲ ರಾಷ್ಟ್ರವಾದ ನಮ್ಮ ದೇಶ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು. ಆದರೆ, ಇಂದಿನ ಕೃತಕ ಬುದ್ಧಿಮತ್ತೆ - ಎಐ ತಂತ್ರಜ್ಞಾನವು ದೇಶದ ಎಲ್ಲ ಬಗೆಯ ಉದ್ಯಮ ವಲಯಕ್ಕೆ ಭಾರೀ ಹೊಡೆತವನ್ನು ನೀಡುತ್ತಿದೆ. ಇದರಿಂದಾಗಿ ನಮ್ಮ ಯುವಜನರಿಗೆ ಅವರ ವಿದ್ಯಾರ್ಹತೆಗೆ ತಕ್ಕ ಉದ್ಯೋಗಾವಕಾಶಗಳು ಇಲ್ಲವಾಗುತ್ತಿವೆ. ಇದೇ ಕಾರಣದಿಂದಾಗಿ, ಇತ್ತೀಚೆಗಷ್ಟೇ ನಮ್ಮ ಬೆಂಗಳೂರಿನಲ್ಲಿ ನೆಲೆ ನಿಂತಿರುವ ಬೃಹತ್ ಮಾಹಿತಿ ತಂತ್ರಜ್ಞಾನದ ಸಂಸ್ಥೆಯೊಂದು ಹನ್ನೆರಡು ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವ ಆದೇಶ ಹೊರಡಿಸಿದೆ.

ಇಂದು ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಐಟಿ ಸೇವೆ ಸೇರಿದಂತೆ ಹಲವು ವಿಭಾಗಗಳು ಕೃತಕ ಬುದ್ಧಿಮತ್ತೆಯ ಆಧಾರದ ಮೇಲೆ ನಡೆಯುತ್ತಿದೆ. ಕೋಡಿಂಗ್, ಮಾರ್ಕೆಟಿಂಗ್, ಅಷ್ಟೇ ಅಲ್ಲದೆ ದತ್ತಾಂಶಗಳ ನಮೂದು, ಬ್ಯಾಂಕ್ ವಹಿವಾಟು ಸೇರಿದಂತೆ ಬಹುಪಾಲು ಕ್ಷೇತ್ರವನ್ನು ಎಐ ಆವರಿಸಿಕೊಳ್ಳುತ್ತಿದೆ. ಮಾಹಿತಿಗಳ ಪ್ರಕಾರ ಎಐ ತಂತ್ರಜ್ಞಾನ ಕೆಲಸಗಾರರಿಗಿಂತ ಶೇ. 30ರಷ್ಟು ಬೇಗ ಕೆಲಸವನ್ನು ಯಾವುದೇ ತಪ್ಪಿಲ್ಲದಂತೆ ಮಾಡಿ ಮುಗಿಸುತ್ತದೆ. ಹೀಗಾಗಿ ಬಹುತೇಕ ಸಂಸ್ಥೆಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುತ್ತಿವೆ ಹಾಗೂ ಹೊಸ ಉದ್ಯೋಗಿಗಳ ನೇಮಕಾತಿಯನ್ನು ಮಾಡಿಕೊಳ್ಳುತ್ತಿಲ್ಲ. ಈಗಾಗಲೇ ದೇಶದಲ್ಲಿ 80,000ಕ್ಕೂ ಹೆಚ್ಚು ತಂತ್ರಜ್ಞಾನ ವೃತ್ತಿಪರರು ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ.

ಅಲ್ಲದೆ ಪ್ರತಿನಿತ್ಯವೆಂಬಂತೆ ಕೃತಕ ಬುದ್ಧಿಮತ್ತೆಯ ಟೂಲ್‌ಗಳು ಅವಿಷ್ಕಾರವಾಗುತ್ತಿವೆ. ಇದರಿಂದಾಗಿ ಎಲ್ಲಾ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳು ಕಂಡು ಬರುತ್ತಿದೆ. ಮಾಹಿತಿಗಳ ಪ್ರಕಾರ ಕೃತಕ ಬುದ್ಧಿಮತ್ತೆಯು ಗ್ರಾಹಕ ಸೇವಾ ವಲಯದ ಉದ್ಯೋಗಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಿವೆ. ಅಲ್ಲದೆ, ವೈದ್ಯಕೀಯ ಕ್ಷೇತ್ರದಲ್ಲಿ ನುರಿತ ವೈದ್ಯರಿಗಿಂತ ಉತ್ತಮವಾಗಿ ರೋಗಗಳನ್ನು ಕೃತಕ ಬುದ್ಧಿಮತ್ತೆಯ ಟೂಲ್‌ಗಳು ಪತ್ತೆ ಮಾಡುತ್ತಿವೆ. ಇದರಿಂದಾಗಿ ಎಲ್ಲ ಕ್ಷೇತ್ರಗಳಲ್ಲೂ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಬಹಳ ವೇಗವಾಗಿ ಆವರಿಸಿಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಬ್ಯಾಂಕಿಂಗ್ ವಲಯವು ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನದಿಂದ ಹೊರ ಉಳಿಯಲು ಸಾಧ್ಯವಿಲ್ಲ. ಈಗಾಗಲೇ ಹಲವು ದೇಶಗಳ ಬ್ಯಾಂಕಿಂಗ್ ವಲಯದಲ್ಲಿ ಇದರ ಅಳವಡಿಕೆಯಾಗಿದೆ. ನಮ್ಮ ದೇಶದಲ್ಲೂ ಅದರ ಸಾಧ್ಯತೆಗಳು ದಟ್ಟವಾಗಿದೆ.

ಇದು ಸಹಕಾರಿಗಳಾದ ನಮಗೂ ಎಚ್ಚರಿಕೆಯ ಗಂಟೆಯಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರ ಪ್ರಗತಿ ಸಾಧಿಸುತ್ತಿರುವಾಗಲೇ ಕೃತಕ ಬುದ್ಧಿಮತ್ತೆಯ ಜ್ಞಾನಕ್ಕೆ ತೆರೆದುಕೊಳ್ಳಬೇಕಾದ ಅಗತ್ಯವಿದೆ. ಅದಕ್ಕಾಗಿ ನಾವುಗಳು ಸಜ್ಜಾಗಬೇಕಾಗುತ್ತದೆ. ಇದರ ಕುರಿತು ಆಗಿಂದಾಗ್ಗೆ ನಾವುಗಳು ಪರಾಮರ್ಶೆ ನಡೆಸಬೇಕು ಮತ್ತು ನಮ್ಮ ಕೇತ್ರದಲ್ಲಿ ವೃತ್ತಿಯಲ್ಲಿರುವವರಿಗೆ ಇಂದಿನ ತಾಂತ್ರಿಕ ಅವಿಷ್ಕಾರಗಳನ್ನು ತಿಳಿಸಿಕೊಡಬೇಕು, ತರಬೇತಿ ನೀಡಬೇಕು. ಈ ಕಾರ್ಯ ನಿರಂತರ ನಡೆಯುವಂತೆ ನೋಡಿಕೊಂಡಲ್ಲಿ, ನಮ್ಮ ಸಹಕಾರ ಬ್ಯಾಂಕಿಂಗ್ ವಲಯವು ಕೃತಕ ಬುದ್ಧಿಮತ್ತೆಯ ಅಳವಡಿಕೊಂಡು ಇನ್ನೂ ಹೆಚ್ಚಿನ ವೃತ್ತಿಪರತೆ ಮೈಗೊಡಿಸಿಕೊಳ್ಳಲಿದೆ, ಪ್ರಗತಿ ಸಾಧಿಸಲಿದೆ ಎಂದು ನಾನು ನಂಬುತ್ತೇನೆ.

► ಎಚ್.ಕೆ. ಪಾಟೀಲ

ಹಕ್ಕು ಇತ್ಯರ್ಥಕ್ಕೆ ಏಕರೂಪಿ ವ್ಯವಸ್ಥೆ

ಮುಂಬೈ : ಬಾಂಕಿನ ಮೃತ ಗ್ರಾಹಕರ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಹಾಗೂ ಅವರ ಹೆಸರಿನ ಲಾಕರ್‌ನಲ್ಲಿ ಇರುವ ಅಮೂಲ್ಯ ವಸ್ತುಗಳ ಹಕ್ಕುಗಳನ್ನು ಇತ್ಯರ್ಥಪಡಿಸಲು ಏಕರೂಪಿ ವ್ಯವಸ್ಥೆಯನ್ನು ರೂಪಿಸಲಾಗುತ್ತದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.

ಮೃತ ಗ್ರಾಹಕರು ನಾಮನಿರ್ದೇಶನ ಮಾಡಿರುವ ವ್ಯಕ್ತಿಗಳು ಸಲ್ಲಿಸುವ ಹಕ್ಕುಗಳನ್ನು ಇತ್ಯರ್ಥಪಡಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕ್ರಿಯೆಯು ಏಕರೂಪಿ ಆದಾಗ, ಹಕ್ಕುಗಳು ಸರಳವಾಗಿ ಹಾಗೂ ಸುಲಭವಾಗಿ ಇತ್ಯರ್ಥ ಆಗುವ ನಿರೀಕ್ಷೆ ಇದೆ ಎಂದು ಮಲ್ಹೋತ್ರಾ ಭರವಸೆ ವ್ಯಕ್ತಪಡಿಸಿದ್ದಾರೆ. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ - 1949ರ ಅನ್ವಯ, ಬ್ಯಾಂಕ್ ಠೇವಣಿಗಳಿಗೆ ಹಾಗೂ ಲಾಕರ್‌ಗಳಿಗೆ ನಾಮನಿರ್ದೇಶನ ಸೌಲಭ್ಯ ಲಭ್ಯವಿದೆ.



ನಾಮನಿರ್ದೇಶಿತ ವ್ಯಕ್ತಿಗಳು, ಕಾನೂನುಬದ್ಧ ಹಕ್ಕುದಾರರು ಕ್ಲೇಮ್ ಅರ್ಜಿ ಸಲ್ಲಿಸಿದಾಗ ಅದನ್ನು ತ್ವರಿತವಾಗಿ, ಸುಲಭವಾಗಿ ಇತ್ಯರ್ಥಪಡಿಸಲು ಬ್ಯಾಂಕುಗಳು ಸರಳವಾದ ಪ್ರಕ್ರಿಯೆ ರೂಪಿಸಬೇಕು ಎಂದು ಆರ್‌ಬಿಐ ನೀತಿಯು ಹೇಳುತ್ತದೆ. ಆದರೆ ಪ್ರಕ್ರಿಯೆಗಳಲ್ಲಿ ಬ್ಯಾಂಕಿನಿಂದ ಬ್ಯಾಂಕಿಗೆ ವ್ಯತ್ಯಾಸ ಇದೆ.

ಗ್ರಾಹಕರಿಗೆ ಒದಗಿಸುವ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ, ಪ್ರಕ್ರಿಯೆಯನ್ನು ಸರಳಗೊಳಿಸಲು ಮತ್ತು ಸಲ್ಲಿಸಬೇಕಿರುವ ದಾಖಲೆಗಳನ್ನು ನಿರ್ದಿಷ್ಟಪಡಿಸಲು ಶೀಘ್ರಗೊಳಿಸಲಾಗಿದೆ. ಈ ದಿಸೆಯಲ್ಲಿ ಕರಡು ಸುತ್ತೋಲೆಯೊಂದನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಶೀಘ್ರವೇ ಹೊರಡಿಸಲಾಗುತ್ತದೆ ಎಂದು ಆರ್‌ಬಿಐ ಹೇಳಿದೆ.

12th Batch (DUCBM) ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದಲ್ಲಿರುವ ಪಟ್ಟಣ ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ Diploma in Urban Cooperative Banking Management ಕೋರ್ಸ್‌ನ್ನು ಪ್ರಾರಂಭಿಸುತ್ತದೆ. 11ನೇ ಬ್ಯಾಚಿನ ಪರೀಕ್ಷೆಯ ಫಲಿತಾಂಶ ಸದ್ಯದಲ್ಲಿಯೇ ಬರಲಿದ್ದು, ಈಗ 12ನೇ ಬ್ಯಾಚ್‌ನ ಡಿಯುಸಿಬಿಎಂ ಕೋರ್ಸ್‌ನ್ನು ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಕೋರ್ಸ್‌ನ್ನು ಮಹಾಮಂಡಳ, ಆರ್‌ಬಿಸಿಎಂ ಮತ್ತು ಎನ್‌ಸಿಸಿಟಿ ನವದೆಹಲಿ ಇವುಗಳ ಸಹಯೋಗದೊಂದಿಗೆ ನಡೆಸಲಾಗುವುದು. ಸದರಿ ಕೋರ್ಸ್‌ ನೌಕರರ ಮುಂಬಡ್ತಿಗೆ ಅನ್ವಯವಾಗುತ್ತದೆ ಹಾಗೂ ಬ್ಯಾಂಕಿನ ಅಭಿವೃದ್ಧಿಗೆ ಸಹಕಾರವಾಗುತ್ತದೆ.

ಪ್ರತಿ ಅಭ್ಯರ್ಥಿಗೆ ಕೋರ್ಸ್‌ನ ಶುಲ್ಕ ರೂ.5,700. + (GST) 1026. ಒಟ್ಟು 6,726/-ಗಳನ್ನು ನಿಗದಿಪಡಿಸಲಾಗಿದೆ. ಅರ್ಜಿಯನ್ನು ಭರ್ತಿ ಮಾಡಿ ಕಳುಹಿಸಲು ಕೊನೆಯ ದಿನಾಂಕ:16.08.2025ಆಗಿರುತ್ತದೆ. ಈ ಸದರಿ ಕೋರ್ಸ್‌ನ ಅವಧಿಯು ಮೂರು ತಿಂಗಳು ಆಗಿರುತ್ತದೆ.

ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ನಿರ್ದೇಶಕರಿಗೆ ಹಾಗೂ ಹೊಸದಾಗಿ ಆಯ್ಕೆಯಾದ ನಿರ್ದೇಶಕರುಗಳಿಗೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕರಣ

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ದಿನಾಂಕ : 22ನೇ ಆಗಸ್ಟ್ 2025ರ ಶುಕ್ರವಾರದಂದು ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ನಿರ್ದೇಶಕರಿಗೆ ಹಾಗೂ ಹೊಸದಾಗಿ ಆಯ್ಕೆಯಾದ ನಿರ್ದೇಶಕರುಗಳಿಗೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕರಣವನ್ನು “ರಜನಿ ಸಭಾ ಭವನ” ಮಿನಿಹಾಲ್, ದಾನೇಶ್ವರಿ ನಗರ, ಹಾವೇರಿ-581110 (ಬಸ್ ನಿಲ್ದಾಣದ ಹತ್ತಿರ) ಇಲ್ಲಿ ಏರ್ಪಡಿಸಲಾಗಿರುತ್ತದೆ.

ಸದರಿ ವಿಚಾರ ಸಂಕರಣದಲ್ಲಿ Role of Board of Directors for UCBs, FSWM Banks and PCA Norms, Technology Adoption – Role of NPCI and its Products, Recent RBI Guidelines ವಿಷಯಗಳ ಕುರಿತು ನುರಿತ ಬ್ಯಾಂಕಿಂಗ್ ತಜ್ಞರುಗಳಿಂದ ಉಪನ್ಯಾಸ ನೀಡಲಾಗುವುದು. ಸದರಿ ಕಾರ್ಯಕ್ರಮವನ್ನು ದಿನಾಂಕ : 22.08.2025ರಂದು ಬೆಳಿಗ್ಗೆ 08.30 ಗಂಟೆಗೆ ಉಪಹಾರ ಹಾಗೂ ನೋಂದಣಿಯೊಂದಿಗೆ ಪ್ರಾರಂಭಿಸಲಾಗುವುದು.

ಸದರಿ ವಿಚಾರ ಸಂಕರಣದಲ್ಲಿ ಭಾಗವಹಿಸುವವರು ಮಹಾಮಂಡಳದಲ್ಲಿ ದಿನಾಂಕ : 16.08.2025ರೊಳಗಾಗಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಈ ವಿಚಾರ ಸಂಕರಣದಲ್ಲಿ ತಪ್ಪದೇ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕೆಂದು ವಿನಂತಿಸಲಾಗಿದೆ.

ರಾಷ್ಟ್ರೀಯ ಸಹಕಾರ ನೀತಿ : ಆರ್ಥಿಕತೆಗೆ ದೊಡ್ಡ ಕೊಡುಗೆ

ಕೇಂದ್ರ ಸರ್ಕಾರದ ರಾಷ್ಟ್ರೀಯ ಸಹಕಾರ ನೀತಿಯು ಮುಂದಿನ 20 ವರ್ಷಗಳಲ್ಲಿ ದೇಶದ ಸಹಕಾರ ಚಳವಳಿಯ ದಿಕ್ಕನ್ನೇ ಬದಲಾಯಿಸಲಿದ್ದು, ಭವಿಷ್ಯದಲ್ಲಿ ಸಹಕಾರ ಕ್ಷೇತ್ರ ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಆರ್. ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸಹಕಾರ ನೀತಿ-2025 ಸ್ವಾಗತಿಸಿರುವ ಅವರು, “ಈ ನೀತಿಯು ರಾಷ್ಟ್ರದ ಸಮಗ್ರ ಸಹಕಾರ ಅಭಿವೃದ್ಧಿಗೆ ನಾಂದಿಯಾಗಲಿದೆ. ಆಡಳಿತ ವ್ಯವಸ್ಥೆಯ ಬಲವರ್ಧನೆ, ಸಹಕಾರ ಸಂಸ್ಥೆಗಳ ಬೆಳವಣಿಗೆ, ಭವಿಷ್ಯದ ಸವಾಲುಗಳನ್ನು ಎದುರಿಸಲು ಸಿದ್ಧತೆ, ಎಲ್ಲರನ್ನೂ ಒಳಗೊಳ್ಳುವ ಸಂಪರ್ಕ, ಸೇವೆಗಳ ವಿಸ್ತರಣೆ ಮತ್ತು ಯುವಜನರ ತೊಡಗಿಸಿಕೊಳ್ಳುವಿಕೆಗೆ ಸಹಕಾರಿಯಾಗಲಿದೆ,” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ರಾಷ್ಟ್ರದಲ್ಲಿ ನೂತನವಾಗಿ 2ಲಕ್ಷ ಪ್ರಾಥಮಿಕ ಹಂತದ ಬಹುಸೇವಾ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರ ಸಂಘಗಳು, ಹೈನುಗಾರಿಕೆ ಮತ್ತು

ಮೀನುಗಾರಿಕಾ ಸಂಘಗಳು ಸ್ಥಾಪನೆಯಾಗಲಿವೆ. ಇದರ ಪರಿಣಾಮವಾಗಿ ಗ್ರಾಮೀಣ ಆರ್ಥಿಕತೆಗೆ ಪುಷ್ಟಿ ನೀಡಿ ಆತ್ಮನಿರ್ಭರ ಭಾರತಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕೃಷಿ ಬೆಳವಣಿಗೆ ಮತ್ತು ಹೈನು ಹಾಗೂ ಮತ್ಸ್ಯ ಆಹಾರ ಉತ್ಪನ್ನಗಳ ಮಾರಾಟದಿಂದ ಹೆಚ್ಚಿನ ಆದಾಯ ಗಳಿಸಬಹುದಾಗಿದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಹಕಾರಿ ಸಂಸ್ಥೆಗಳು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳನ್ನು ಪರಿಣಾಮ ಕಾರಿಯಾಗಿ ಬಳಸಿಕೊಂಡು ದೊಡ್ಡ ಗ್ರಾಹಕರ ನೆಲೆ ಕಂಡುಕೊಳ್ಳಲು ಮತ್ತು ಉತ್ತಮ ಬೆಲೆ ಸಾಧಿಸಲು ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಗಳ ಪ್ರವೇಶ ಸೇರಿದಂತೆ ಬಹು ಆಯಾಮದ ವಿಸ್ತರಣೆ ಮತ್ತು ಸದಸ್ಯರ ಆದಾಯ ಹೆಚ್ಚಿಸಲು ಸಹಕಾರಿಯಾಗಲಿದೆ. ಪಟ್ಟಣ ಸಹಕಾರಿ ಬ್ಯಾಂಕುಗಳು, ಹೌಸಿಂಗ್ ಸೊಸೈಟಿಗಳು, ಕ್ರೆಡಿಟ್ ಸೊಸೈಟಿಗಳು ಮತ್ತು ಮಾರ್ಕೆಟಿಂಗ್ ಸೊಸೈಟಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಈ ನೀತಿಯು ಶಕ್ತಿ ತುಂಬಲಿದೆ,” ಎಂದು ವಿಶ್ಲೇಷಿಸಿದ್ದಾರೆ.

ಬಸವೇಶ್ವರ ಬ್ಯಾಂಕಿನ ಸಮಾಜಮುಖ ಕಾರ್ಯ ಶ್ಲಾಘನೀಯವಾದುದು : ಪೂಜ್ಯ ಪ್ರಭುಮಹಾಸ್ವಾಮಿಗಳು



ಬಾಗಲಕೋಟೆ : ಶ್ರೀ ಬಸವೇಶ್ವರ ಬ್ಯಾಂಕು ತನ್ನ ಆರ್ಥಿಕಾಭಿವೃದ್ಧಿ ಜೊತೆಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ, ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ಕ್ರೀಡಾಪಟುಗಳು, ಅಂಗವಿಕಲ ಕ್ರೀಡಾಪಟುಗಳು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಸಾಧನೆಗೈದ ಸಾಧಕರಿಗೆ ಸನ್ಮಾನ ಹೀಗೆ ಬ್ಯಾಂಕು ಪ್ರತಿ ವರ್ಷ ತನ್ನ ವಾರ್ಷಿಕ ಮಹಾಸಭೆಯಲ್ಲಿ ಅಂಥವರನ್ನು ಗೌರವಿಸಿ ಸನ್ಮಾನಿಸುತ್ತಿರುವುದು ಒಳ್ಳೆಯ ಕಾರ್ಯ. ಬ್ಯಾಂಕಿನ ಈ ಸಮಾಜಮುಖಿ ಕಾರ್ಯ ಶ್ಲಾಘನೀಯವಾದುದು ಎಂದು ಚರಂತಿಮಠದ ಪೂಜ್ಯ ಡಾ. ಪ್ರಭುಮಹಾಸ್ವಾಮಿಗಳು, ದಿನಾಂಕ 27.07.2025 ರವಿವಾರರಂದು ಜರುಗಿದ ಬ್ಯಾಂಕಿನ ವಾರ್ಷಿಕ ಮಹಾಸಭೆಯ ಸಾನಿಧ್ಯವಹಿಸಿ ಆಶೀರ್ವಚನ ದಯಪಾಲಿಸಿದರು. ಪೂಜ್ಯರು ಮುಂದುವರೆದು ಮಾತನಾಡುತ್ತ ಕಳೆದ 42 ವರ್ಷಗಳಿಂದ ಪ್ರಕಾಶ ತಪಶೆಟ್ಟಿಯವರು ಬ್ಯಾಂಕಿನ ಸಾರಥ್ಯ ವಹಿಸಿ ಮುನ್ನಡೆಸುತ್ತಿದ್ದು ಇನ್ನೂ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.

ಬ್ಯಾಂಕಿನ ಅಧ್ಯಕ್ಷರಾದ ಪ್ರಕಾಶ ತಪಶೆಟ್ಟಿಯವರು 108ನೇ ವಾರ್ಷಿಕ ಮಹಾಸಭೆಗೆ ಆಗಮಿಸಿದ ಗೌರವಾನ್ವಿತ ಸದಸ್ಯರಿಗೆ ಸ್ವಾಗತ ಕೋರಿದರು. ಹಾಗೂ ಬ್ಯಾಂಕಿನ ಅಭಿವೃದ್ಧಿ ಕುರಿತು ಸಂಕ್ಷಿಪ್ತ ಅಂಕಿ ಅಂಶಗಳನ್ನು ನೀಡಿದರು. ದಿನಾಂಕ 31.03.2025ರ ಅಂತ್ಯಕ್ಕೆ 987 ಕೋಟಿ ರೂ ಠೇವುಗಳು, 610 ಕೋಟಿ ರೂ ಸಾಲ ವಿತರಣೆ, 2 ಕೋಟಿ 36 ಲಕ್ಷ ಲಾಭ ಗಳಿಸಿದೆ ಅಂತಾ ತಿಳಿಸಿದರು.

ಬ್ಯಾಂಕಿನ ಆಧುನಿಕ ತಂತ್ರಜ್ಞಾನದ ಎಲ್ಲ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಅನೇಕ ಪ್ರಶಸ್ತಿಗಳು ನಮ್ಮ ಬ್ಯಾಂಕು ಅರಿಸಿಕೊಂಡು ಬಂದಿರುವುದು ನಮ್ಮ ಹೆಮ್ಮೆ ಮತ್ತು ಅಭಿಮಾನದ ಸಂಗತಿಯಾಗಿದೆ. ಬ್ಯಾಂಕಿನ ಅಭಿವೃದ್ಧಿಗೆ ಸಹಕಾರ ನೀಡಿದ

ಎಲ್ಲರನ್ನು ಸ್ಮರಿಸಿ ಧನ್ಯವಾದ ಸಲ್ಲಿಸಿದರು. ವಿವೇಕಾನಂದ ಕೇಮಾಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅಧಿಕಾರಿಗಳಾದ ಬಿ.ಎಸ್. ನಾವಲಗಿ, ಎಸ್.ಬಿ. ಬದಾಮಿ, ಎಮ್.ಎಸ್. ಗುಡಗುಂಟಿ, ಪಿ.ಎಮ್. ಹಿರೇಮಠ, ವೆಂಕಟೇಶ ರಾಠೋಡ, ಶ್ರೀಮತಿ ಬಿ.ಜಿ. ಹೊನವಾಡ, ಪಿ.ಎನ್. ಹಳ್ಳಿಕೇರಿ ಮಹಾಸಭೆಯಲ್ಲಿ ವಿಷಯಗಳನ್ನು ಮಂಡಿಸಿ ಒಪ್ಪಿಗೆ ಪಡೆದರು.

ಇದೇ ಸಂದರ್ಭದಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯವು ಪೂಜ್ಯರ ಕೃಷಿ, ಶಿಕ್ಷಣ, ಸಾಮಾಜಿಕ ಸೌಹಾರ್ದತೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ ಪದವಿಯನ್ನು ಪ್ರಧಾನ ಮಾಡಿ ಗೌರವಿಸಿದ್ದರ ಪ್ರಯುಕ್ತ ಬ್ಯಾಂಕು ಪೂಜ್ಯ ಪ್ರಭು ಮಹಾಸ್ವಾಮಿಗಳಿಗೆ ಗೌರವಾಭಿನಂದನ ಸಲ್ಲಿಸಲಾಯಿತು. ಹಾಗೂ ಕೇಂದ್ರ ಸರಕಾರ 'ಪದ್ಮಶ್ರೀ' ಪ್ರಶಸ್ತಿ ಪುರಸ್ಕೃತ ಡಾ. ವೆಂಕಪ್ಪ ಸುಗತೇಕರ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷರಾದ ರವಿಕುಮಾರ ಪಟ್ಟಣದ ವಂದಿಸಿದ ಕಾರ್ಯಕ್ರಮವನ್ನು ಸಂಜಯ ನಡುವಿನಮನಿ, ಮಹಾಬಲೇಶ್ವರ ಗುಡಗುಂಟಿ ನಿರೂಪಿಸಿದರು. ದೂರದರ್ಶನ ಕಲಾವಿದರಾದ ಸಂತೋಷ ಗದ್ದನಕೇರಿಯವರಿಂದ ಸಂಗೀತ ಕಾರ್ಯಕ್ರಮ ಜರುಗಿತು.

ವೇದಿಕೆಯಲ್ಲಿ ಬ್ಯಾಂಕಿನ ನಿರ್ದೇಶಕರಾದ ಎಮ್.ಜಿ. ವಾಲಿ, ಸಿ.ಟಿ. ಪಾಟೀಲ, ಎಚ್.ಎಸ್. ರಾಠೋಡ, ಪಿ.ಪಿ. ಶಿರಗಣ್ಣವರ, ಎಸ್.ಎಸ್. ಜಿಗಳೂರ, ಎಸ್.ಟಿ. ಬಳ್ಳಾರಿ, ಎಸ್.ಸಿ. ಆರಬ್ಬಿ, ಎಸ್.ಸಿ. ಆಡಿನ, ಎಸ್.ಎಸ್. ಅರಶಿನಗೋಡಿ, ಎಸ್. ಎಸ್.ಹೆರಕಲ್, ಡಿ.ತಿ.ನಾಯಕ, ಎಸ್.ಎಮ್.ತಪಶೆಟ್ಟಿ, ಎಸ್.ಬಿ.ಕಲಬುರ್ಗಿ, ಶ್ರೀಮತಿ ಎಸ್.ಎಮ್. ಗುಡಗುಂಟಿ, ಶ್ರೀಮತಿ ಜಿ.ಎಸ್.ನಾರಾ, ಎನ್.ಆರ್. ಕುಲಕರ್ಣಿ, ಎಮ್.ಬಿ.ಬಸವನಾಳ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ಬಿ.ಜಿ.ಅಂಗಡಿ, ಪಿ.ಸಿ.ಚೌಧರಿ, ಐ.ಎಸ್. ನಾವಲಗಿ ಉಪಸ್ಥಿತರಿದ್ದರು.

ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಹಾಗೂ

ಅಧಿಕಾರಿ ವರ್ಗದವರಿಗೆ ಮೂರು ದಿನಗಳ ನಿರ್ವಹಣೆ ಅಭಿವೃದ್ಧಿ ತರಬೇತಿ

(Management Development Programme)ಯನ್ನು ಮುಂದೂಡಿರುವ ಕುರಿತು

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ)ಯ ಜಂಟಿ ಸಹಯೋಗದೊಂದಿಗೆ ಪಟ್ಟಣ ಸಹಕಾರ ಬ್ಯಾಂಕುಗಳ ಅಧಿಕಾರಿ ವರ್ಗದವರಿಗೆ ಪೂರ್ಣ ಪ್ರಮಾಣದಲ್ಲಿ ಮೂರು ದಿನಗಳ ಉನ್ನತ ಮಟ್ಟದ “ನಿರ್ವಹಣೆ ಅಭಿವೃದ್ಧಿ ತರಬೇತಿ ಶಿಬಿರ” (Management Development Programme)ವನ್ನು ದಿನಾಂಕ: 18.08.2025 ರಂದು ಬೆಳಿಗ್ಗೆ 09.00 ಗಂಟೆಯಿಂದ ದಿನಾಂಕ: 20.08.2025ರ ಸಾಯಂಕಾಲ 05.30ಗಂಟೆಯವರೆಗೆ ಒಟ್ಟು ಮೂರು ದಿನಗಳ ಕಾಲ ಪ್ರಾದೇಶಿಕ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ) ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು-560070 ಇಲ್ಲಿ ಏರ್ಪಡಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ದಿನಾಂಕ:18.08.2025 ರಿಂದ ದಿನಾಂಕ: 20.08.2025ರವರೆಗೆ ಜರುಗಬೇಕಾಗಿದ್ದ ಸದರಿ ತರಬೇತಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು.

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಮಿಟೆಡ್, ಉಡುಪಿ : ವಾರ್ಷಿಕ ಮಹಾಸಭೆ

ಉಡುಪಿ : ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2024 - 2025ನೇ ಸಾಲಿನ 23ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಆಗಸ್ಟ್ 2ನೇ ಶನಿವಾರ ಬಿಲ್ಲವರ ಸೇವಾ ಸಂಘ (೦), ಬನ್ನಂಜೆ ಉಡುಪಿ ಇದರ ಶಿವಗಿರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ವಾರ್ಷಿಕ ಸಾಮಾನ್ಯ ಸಭೆಯನ್ನು ಬ್ಯಾಂಕಿನ ಮಾರ್ಗದರ್ಶಕರಾದ ಹರ್ಷ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಸೂರ್ಯಪ್ರಕಾಶ್ ಉದ್ಘಾಟಿಸಿ ಶುಭ ಹಾರೈಸಿದರು.



ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ ಹರಿಶ್ಚಂದ್ರ ಅಮೀನ್ ಅವರು ಸರ್ವಸದಸ್ಯರುಗಳನ್ನು ಸ್ವಾಗತಿಸಿ ನಮ್ಮ ಬ್ಯಾಂಕ್ ಭಾರತೀಯ ರಿಸರ್ವ್ ಬ್ಯಾಂಕಿನ ಮಾನ್ಯತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಬ್ಯಾಂಕ್ ಅಧುನಿಕ ಸೌಲಭ್ಯಗಳಾದ ಕೋರ್ ಬ್ಯಾಂಕಿಂಗ್, ಆರ್.ಟಿ.ಜಿ.ಎಸ್. / ನೆಪ್ಟ್, ಸಿ.ಟಿ.ಎಸ್ ಚೆಕ್ ಕ್ಲಿಯರಿಂಗ್, ಸೇಫ್ ಲಾಕರ್ ಸೌಲಭ್ಯಗಳನ್ನು ಒಳಗೊಂಡಿದೆ.

ನಿರ್ದೇಶಕರಾದ ಪ್ರಭಾಕರ ಬಂಗೇರ ಪ್ರಾಸ್ತಾವಿಕದ ಮೂಲಕ ವೇದಿಕೆಗೆ ಬರಮಾಡಿಕೊಂಡರು. ನಿರ್ದೇಶಕರಾದ ಬಿ.ಬಿ. ಪೂಜಾರಿ, ಜಯಕುಮಾರ್ ಪರ್ಕಳ, ಆನಂದ ಜತ್ತನ್ನ, ಶೇಕರ ಬಿ. ಪೂಜಾರಿ, ರಮೇಶ್ ಕೆ. ಕೋಟ್ಯಾನ್, ಅಶೋಕ್ ಕುಮಾರ್, ಪ್ರಭಾಕರ ಪೂಜಾರಿ, ನವೀನ್ ಅಮೀನ್, ರಘುನಾಥ ಮಾಬಿಯಾನ್, ದಿವಾಕರ ಸನಿಲ್ ವೃತ್ತಿಪರ ನಿರ್ದೇಶಕರಾದ ಬಾಸ್ಕರ ಪೂಜಾರಿ ಹಾಗೂ ಕೃಷ್ಣ ಬಿಲ್ಲವ ಸಭೆಯಲ್ಲಿ ಉಪಸ್ಥಿತರಿದ್ದರು.

ಸದಸ್ಯರಾದ ಕಟಪಾಡಿ ಶಂಕರ ಪೂಜಾರಿ, ಗುರದತ್ ಅಮೀನ್, ನಾರಾಯಣ ಬಿ.ಎಸ್, ರಮೇಶ್ ಬಂಗೇರ, ಕುಂದರ್, ಶೇಖರ್ ಕೋಟ್ಯಾನ್ ಮತ್ತು ಸುಲೋಚನಾ ದಾಮೋದರ್ ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿ ಬ್ಯಾಂಕನ್ನು ಲಾಭದತ್ತ ಮುನ್ನಡೆಸಿದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು. ಬ್ಯಾಂಕಿನ ನಿರ್ದೇಶಕರಾದ ಶಕುಂತಲ ಶ್ರೀನಿವಾಸ್ ಪ್ರಾರ್ಥಿಸಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಶನ್ ಫೌಸ್ಲಿನ್ ಆಲ್ಪರವರು ಬ್ಯಾಂಕಿನ 22ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ವರದಿಯನ್ನು ವಾಚಿಸಿದರು. ಉಪಾಧ್ಯಕ್ಷರಾದ ವಿಜಯ ಗೋಪಾಲ ಬಂಗೇರ ಸ್ವಾಗತಿಸಿ ನಿರ್ದೇಶಕರಾದ ಶಿವಾಜಿ ಸುವರ್ಣ ಅವರು ಧನ್ಯವಾದವಿತ್ತರು.

ಶ್ರೀ ಸೀತಾರಾಘವ ಸೌಹಾರ್ದ ಸಹಕಾರ ಬ್ಯಾಂಕಿನ 27ನೇ ಸರ್ವಸದಸ್ಯರ ವಾರ್ಷಿಕ ಮಹಾಸಭೆ

ಹೊಸದುರ್ಗ: 2024-25ನೇ ಸಾಲಿನ ಅಂತ್ಯಕ್ಕೆ ರೂ.683.38 ಲಕ್ಷ ಷೇರು ಬಂಡವಾಳ ಹೊಂದಿ, ರೂ.1247.91 ಲಕ್ಷ ಕಾಯ್ದಿಟ್ಟ ನಿಧಿಗಳು, ರೂ.17072.34 ಲಕ್ಷ ಠೇವಣಿಗಳು, ರೂ.11622.3 ಲಕ್ಷ ಸಾಲಗಳನ್ನು ನೀಡಿ, ರೂ.19003.63 ಲಕ್ಷ ದುಡಿಯುವ ಬಂಡವಾಳ ಹೊಂದಿ, ನಿವ್ವಳ ಎನ್.ಪಿ.ಎ. 0% ಆಗಿದ್ದು, ಒಟ್ಟು ಲಾಭ ರೂ.219.83 ಲಕ್ಷ ಗಳಿಸಿ, ನಿವ್ವಳ ಲಾಭ ರೂ.158.88 ಲಕ್ಷ ಗಳಿಸಿದೆ. ಬ್ಯಾಂಕ್ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸಲಾಗುತ್ತಿದೆ ಎಂದು ಶ್ರೀ ಸೀತಾರಾಘವ ಸೌಹಾರ್ದ ಸಹಕಾರ ಬ್ಯಾಂಕ್ ಅಧ್ಯಕ್ಷ ಹಂಜಿ ಶಿವಸ್ವಾಮಿ ತಿಳಿಸಿದರು.

ಪಟ್ಟಣದ ಗಣೇಶ ಸದನದಲ್ಲಿ 31.07.2025ರಂದು ನಡೆದ ಶ್ರೀ ಸೀತಾರಾಘವ ಸೌಹಾರ್ದ ಸಹಕಾರ ಬ್ಯಾಂಕಿನ 2024-25ನೇ ಸಾಲಿನ 27ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, 1914ರಲ್ಲಿ ಪ್ರಾರಂಭಗೊಂಡ ನಮ್ಮ ಸಹಕಾರ ಸಂಘವು ಏರಿಳಿತಗಳೊಂದಿಗೆ ಅಭಿವೃದ್ಧಿ ಸಾಧಿಸುತ್ತಿದೆ. ಹೊಸದುರ್ಗ ಪ್ರಧಾನ ಶಾಖೆ ಹಾಗೂ ಬೆಂಗಳೂರು, ಭದ್ರಾವತಿ, ಕಡೂರು ಈ ಮೂರು ನಗರಗಳಲ್ಲಿ ಉಪಶಾಖೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಶ್ರೀ ಸೀತಾರಾಘವ ಸೌಹಾರ್ದ ಸಹಕಾರ ಬ್ಯಾಂಕ್



ಪ್ರಧಾನ ವ್ಯವಸ್ಥಾಪಕ ಎನ್. ಮಂಜುನಾಥ್ ಅವರು ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ಮಂಡಿಸಿದರು. ಸಭೆಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ಡಿ. ಆದಿರಾಜಯ್ಯ, ನಿರ್ದೇಶಕರಾದ ಬಿ.ವಿ. ಕುಶಕುಮಾರ್, ಟಿ.ಎನ್. ಗುರುಮೂರ್ತಿ, ಇ.ಟಿ. ಬಾಹುಬಲಿ, ಶ್ರೀನಿವಾಸಯ್ಯ, ಜಿ.ಎನ್. ತಿಪ್ಪೇಸ್ವಾಮಿ, ಟಿ.ಸಿ.ಪಾರ್ವತಮ್ಮ, ವೀಣಾ, ಲೀಲಾಂಬ, ವೃತ್ತಿಪರ ನಿರ್ದೇಶಕಿ ನಾಗಲಾಂಭಿಕ ಕಲಮಠ, ಎಸ್. ಮೋಹನ್, ಬ್ಯಾಂಕ್ ಸಿಬ್ಬಂದಿ ವರ್ಗದವರು ಹಾಗೂ ಇನ್ನಿತರರು ಹಾಜರಿದ್ದರು.

ಶ್ರೀ ಶಾಂತಪ್ಪಣ್ಣಾ ಮಿರಜಿ ಬ್ಯಾಂಕಿನ 2024-25ನೇ ಸಾಲಿನ 65ನೇ ವಾರ್ಷಿಕ ಸಾಮಾನ್ಯ ಸಭೆ



ಚಿಕ್ಕೋಡಿ: ದಿ.31-07-2025 ರಂದು ಶ್ರೀ ಪರಟಿ ನಾಗಲಿಂಗೇಶ್ವರ ಸಭಾ ಭವನ ಬಿ. ಕೆ.ಕಾಲೇಜು ರಸ್ತೆ ಚಿಕ್ಕೋಡಿಯಲ್ಲಿ ಬ್ಯಾಂಕಿನ 2024-25ನೇ ಸಾಲಿನ 65ನೇ ವಾರ್ಷಿಕ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು. ಆರ್ಥಿಕ ವರ್ಷ ದಿನಾಂಕ 31-03-2025ರ ಅಂತಿಮಕ್ಕೆ ಬ್ಯಾಂಕು ಪ್ರಗತಿ ಸಾಧಿಸಿದ್ದು, ಬೆಳಗಾವಿ ಜಿಲ್ಲೆಯಾದ್ಯಂತ 14 ಶಾಖೆಗಳನ್ನು ಹೊಂದಿದ್ದು, ಬ್ಯಾಂಕು ಲಾಭದಲ್ಲಿ ಮುಂದುವರಿದಿರುತ್ತದೆ. 2024-25ನೇ ಸಾಲಿನಲ್ಲಿ ರೂ.2.26 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ.ಮಹಾಂತೇಶ ಭಾತೆ ಇವರು ಮಾಹಿತಿ ನೀಡಿದರು.

ಬ್ಯಾಂಕು 13134 ಸದಸ್ಯರನ್ನು ಹೊಂದಿ ರೂ.9.62 ಕೋಟಿ ಶೇರ ಬಂಡವಾಳ, ರೂ.42.37 ಕೋಟಿ ನಿಧಿಗಳು, ರೂ.258.68 ಕೋಟಿ ಠೇವು ಸಂಗ್ರಹಿಸಿದ್ದು, ರೂ.171.10 ಕೋಟಿ ಸಾಲ ವಿತರಿಸಿದೆ. ಒಟ್ಟು ಗುಂತಾವಣೆಗಳು ರೂ. 124.36 ಕೋಟಿ ಇರುತ್ತವೆ. ಒಟ್ಟು ರೂ. 4.37 ಕೋಟಿ (ಗ್ರಾಸ ಪ್ರಾಫಿಟ್) ಲಾಭವಾಗಿದ್ದು, ಆದಾಯ ತೆರಿಗೆ ಹಾಗೂ ಅವಶ್ಯಕ ತರತೂಡಗಳ ನಂತರ ನಿವ್ವಳ ಲಾಭ ರೂ.2.26 ಕೋಟಿ ಗಳಿಸಿದೆ. ರೂ. 315.93 ಕೋಟಿ ದುಡಿಯುವ

ಬಂಡವಾಳ ಹೊಂದಿದೆ.

ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಅಮರನಾಥ ಬಸರಗಿ, ನಿರ್ದೇಶಕರಾದ ಶ್ರೀ ಯಶವಂತ ಮಿರಜಿ, ಶ್ರೀ ಈರಪ್ಪಾ ಹಂಪಣ್ಣವರ, ಶ್ರೀ ಸಂಜಯಕುಮಾರ ಪಾಟೀಲ, ಶ್ರೀ ಮಹಾವೀರ ಪಾಟೀಲ, ಶ್ರೀ.ಮತಿ. ಮಾಲಾ ದೇಸಾಯಿ, ಶ್ರೀ ಸುರೇಶ ಫರಬುಡೆ, ಶ್ರೀ ರವಿಕುಮಾರ ರೋಖಡೆ, ಶ್ರೀ ಅಶೋಕ ದಾನವಾಡೆ, ಶ್ರೀ ಅನೀಲ ಸದಲಗೆ, ಶ್ರೀ ಮಹೇಶ ಲಡಗೆ, ಶ್ರೀ ಜಿತೇಂದ್ರ ಸಾಂಗಲೆ, ಶ್ರೀ ಮಹಾವೀರ ಮಿರಜಿ, ಸೌ. ಪೂಜಾ ಪಟ್ಟಣಕುಡೆ, ಶ್ರೀ ರಮೇಶ ಧಾಮಣ್ಣವರ, ಶ್ರೀ ಅಜೀತ ಅಕ್ಕೋಳೆ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀ ಬಸವರಾಜ ಪಾಟೀಲ, ಶ್ರೀ ಉದಯಕುಮಾರ ಮಾನೆ ಹಾಗೂ ಶ್ರೀ ಸಚೀನ ಪಾಟೀಲ ಇವರು ಹಾಜರಿದ್ದರು. ಬ್ಯಾಂಕಿನ ಅಧ್ಯಕ್ಷರಾದ ಶ್ರೀ.ಮಹಾಂತೇಶ ಭಾತೆ ಇವರು ಎಲ್ಲರನ್ನು ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಂದ್ರ ವಂದೂರೆ ಇವರು ವರದಿ ವಾಚನ ಮಾಡಿದರು. ಬ್ಯಾಂಕಿನ ಮಹಿಳಾ ಸಿಬ್ಬಂದಿ ಸೌ. ಪೂರ್ಣಿಮಾ ಕಗೂಡೆ ಇವರು ಕಾರ್ಯಕ್ರಮ ನಿರೂಪಿಸಿದರು.

ಯಾರೂ ಕ್ಲೇಮ್‌ಮಾಡದ ರೂ. 67 ಸಾವಿರ ಕೋಟಿ ಗ್ರಾಹಕರ ಹಣವನ್ನು ಸರ್ಕಾರದ ಶಿಕ್ಷಣ ಮತ್ತು ಜಾಗೃತಿ ನಿಧಿಗೆ ನೀಡಿದ ಬ್ಯಾಂಕುಗಳು

ನವದೆಹಲಿ : 2025ರ ಜೂನ್ 30ರ ಹೊತ್ತಿಗೆ ಭಾರತೀಯ ಬ್ಯಾಂಕುಗಳು ರೂ.67,000 ಕೋಟಿಗೂ ಹೆಚ್ಚು ಕ್ಲೈಮ್ ಮಾಡದ ಠೇವಣಿಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿಗೆ ವರ್ಗಾಯಿಸಿವೆ ಎಂದು ಸರ್ಕಾರದ ಮಾಹಿತಿ ತಿಳಿಸಿದೆ.

ಸಂಸತ್ತಿನಲ್ಲಿ ಮಂಡಿಸಲಾದ ಡೇಟಾ ಪ್ರಕಾರ, ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಈ ಮೊತ್ತ ರೂ.58,330.26 ಕೋಟಿಗಳಷ್ಟಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ರೂ.19,329.92 ಕೋಟಿಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ರೂ.6,910.67 ಕೋಟಿ ಮತ್ತು ಕೆನರಾ ಬ್ಯಾಂಕ್ ರೂ.6,278.14 ಕೋಟಿ ನಂತರದ ಸ್ಥಾನದಲ್ಲಿದೆ.

ಖಾಸಗಿ ವಲಯದ ಬ್ಯಾಂಕ್‌ಗಳು ರೂ.8,673.72 ಕೋಟಿ ಹಣವನ್ನು ಈ ನಿಧಿಗೆ ವರ್ಗಾಯಿಸಿವೆ. ಐಸಿಐಸಿಐ ಬ್ಯಾಂಕ್ ರೂ.2,063.45 ಕೋಟಿಗಳೊಂದಿಗೆ ಆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ಎಚ್‌ಡಿಎಫ್‌ಸಿ ಬ್ಯಾಂಕ್ ರೂ.1,609.56 ಕೋಟಿ ಮತ್ತು ಆಕ್ಸಿಸ್ ಬ್ಯಾಂಕ್ ರೂ.1,360.16 ಕೋಟಿ ನಂತರದ ಸ್ಥಾನದಲ್ಲಿದೆ.

ಆರ್‌ಬಿಐ ನಿಯಮಗಳ ಪ್ರಕಾರ, ಉಳಿತಾಯ ಮತ್ತು ಚಾಲ್ತಿ ಖಾತೆಗಳಲ್ಲಿ 10 ವರ್ಷಗಳವರೆಗೆ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿ ಇರುವ ಮೊತ್ತ ಮತ್ತು ಅವಧಿ ಮುಗಿದ ನಂತರ 10 ವರ್ಷಗಳವರೆಗೆ ಕ್ಲೈಮ್ ಮಾಡದ ಅವಧಿ ಠೇವಣಿಗಳನ್ನು ಯಾರು ಹಿಂಪಡೆಯದೆ ಇರುವುದನ್ನು ವರ್ಗೀಕರಿಸಲಾಗುತ್ತದೆ ಮತ್ತು ಶಿಕ್ಷಣ

ಮತ್ತು ಜಾಗೃತಿ ನಿಧಿಗೆ ವರ್ಗಾಯಿಸಲಾಗುತ್ತದೆ.

ಏನಿದು ಕ್ಲೇಮ್ ಆಗದ ಹಣ? : ಆರ್‌ಬಿಐ ನಿಯಮಾವಳಿ ಪ್ರಕಾರ ಯಾವುದೇ ಬ್ಯಾಂಕಿನಲ್ಲಿ ಹತ್ತು ವರ್ಷ ಕಾಲ ಆಪರೇಟ್ ಆಗದೇ ಉಳಿದಿರುವ ಅಕೌಂಟ್‌ಗಳಲ್ಲಿನ ಠೇವಣಿಗಳನ್ನು ಅನ್ ಕ್ಲೇಮ್ಡ್ ಡೆಪಾಸಿಟ್ ಎಂದು ಪರಿಗಣಿಸಲಾಗುತ್ತದೆ. ಇದರಲ್ಲಿ ಆರ್‌ಡಿ, ಎಫ್‌ಡಿ, ಸೇವಿಂಗ್ಸ್ ಡೆಪಾಸಿಟ್, ಕ್ಯಾಷ್ ಕ್ರೆಡಿಟ್ ಅಕೌಂಟ್, ಲೋನ್ ಅಕೌಂಟ್ ಇತ್ಯಾದಿ ಸೇರಿವೆ.

ಏನಿದು ಆರ್‌ಬಿಐ ಡಿಇಎ ಫಂಡ್? : ಡಿಇಎ ಎಂಬುದು ಡೆಪಾಸಿಟರ್ ಎಜುಕೇಶನ್ ಅಂಡ್ ಅವೇರ್ನೆಸ್ ಫಂಡ್. ಬ್ಯಾಂಕುಗಳಲ್ಲಿ ಕ್ಲೇಮ್ ಆಗದೇ ಉಳಿದಿರುವ ಹಣವನ್ನು ಗ್ರಾಹಕರು ಅಥವಾ ನಿರ್ದಿಷ್ಟ ನಾಮಿನಿಗಳು ಅಥವಾ ಅರ್ಹ ವಾರಸುದಾರರಿಗೆ ತಲುಪಿಸುವ ಗುರಿ ಆರ್‌ಬಿಐನದ್ದು. ಎಲ್ಲಾ ಬ್ಯಾಂಕುಗಳಲ್ಲಿ ಕ್ಲೇಮ್ ಆಗದ ಹಣವನ್ನು ಈ ಫಂಡ್‌ಗೆ ವರ್ಗಾವಣೆ ಮಾಡಲಾಗುತ್ತದೆ.

ಡಿಇಎ ಫಂಡ್‌ನಲ್ಲಿರುವ ಹಣ ಏನಾಗುತ್ತದೆ? : ಆರ್‌ಬಿಐನ ಡಿಇಎ ಫಂಡ್‌ನಲ್ಲಿ ಇರುವ ಹಣ ಸುರಕ್ಷಿತವಾಗಿರುತ್ತದೆ. ಗ್ರಾಹಕರು ತಮ್ಮ ಹಣವನ್ನು ಕ್ಲೇಮ್ ಮಾಡಲು ಯಾವತ್ತಿಗೂ ಸಾಧ್ಯವಿರುತ್ತದೆ. ತಮ್ಮ ಅಕೌಂಟ್ ಇರುವ ಬ್ಯಾಂಕಿಗೆ ಹೋಗಿ ಅಲ್ಲಿ ಗ್ರಾಹಕರಾಗಲೀ, ನಾಮಿನಿಗಳಾಗಲೀ ಹಣ ಕ್ಲೇಮ್ ಮಾಡಬಹುದು. ಬ್ಯಾಂಕುಗಳು ತತ್‌ಕ್ಷಣವೇ ಅಕೌಂಟ್ ಸೆಟಲ್ ಮಾಡಬೇಕು. ಇದರ ನಂತರ ಬ್ಯಾಂಕುಗಳು ಆರ್‌ಬಿಐನ ಡಿಇಎ ಫಂಡ್‌ನಿಂದ ಆ ಹಣವನ್ನು ಕ್ಲೇಮ್ ಮಾಡಿಕೊಳ್ಳಬಹುದು.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ಭಾರತೀಯ ರಿಜರ್ವ್ ಬ್ಯಾಂಕಿನ ಮಾನದಂಡಗಳ ಪ್ರಕಾರ ಪಟ್ಟಣ ಸಹಕಾರ ಬ್ಯಾಂಕುಗಳು ತಮ್ಮ ನಾಮಮಾತ್ರ ಸದಸ್ಯರಿಗೆ ಗರಿಷ್ಠ ರೂ. 5 ಲಕ್ಷಗಳಷ್ಟು ಮಾತ್ರ ಸಾಲ ನೀಡಬಹುದು. ಅದೇ ರೀತಿ ಪಟ್ಟಣ ಸಹಕಾರ ಬ್ಯಾಂಕುಗಳು ಒಬ್ಬ ಸಹ ಸದಸ್ಯನಿಗೆ ನೀಡಬಹುದಾದ ಗರಿಷ್ಠ ಸಾಲದ ಪ್ರಮಾಣ ಯಾವುದು?

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಬೆಳಗಾವಿ.


ಉತ್ತರ: ಪಟ್ಟಣ ಸಹಕಾರ ಬ್ಯಾಂಕುಗಳಿಂದ ಸಾಲ ಪಡೆಯುವಲ್ಲಿ ಸಹ ಸದಸ್ಯರಿಗೂ ಸಾಮಾನ್ಯ ಸದಸ್ಯರಿಗೂ ಯಾವುದೇ ವ್ಯತ್ಯಾಸವಿಲ್ಲ. ತನ್ನ ಶ್ರೇಣಿ 1 ಬಂಡವಾಳದ ಶೇ.15ರಷ್ಟನ್ನು ಸಾಲವಾಗಿ ಸಾಮಾನ್ಯ ಮತ್ತು ಸಹ ಸದಸ್ಯರಿಗೆ ನೀಡಬಹುದು. ಬ್ಯಾಂಕು ತನ್ನ ಸಾಲ ನೀತಿಯಲ್ಲಿ ಹಾಕಿಕೊಂಡಿರುವ ವಿವಿಧ ಸಾಲಗಳ ಗರಿಷ್ಠ ಮಿತಿಗಳು ಸಾಮಾನ್ಯ ಮತ್ತು ಸಹ ಸದಸ್ಯರಿಗೆ ಸಮನಾಗಿ ಅನ್ವಯಿಸುತ್ತದೆ.

02. ನಮ್ಮ ಒಬ್ಬ ಸಾಲಗಾರನ ಸಾಲ ಸುಸ್ತಿಯಾದ ನಂತರ ಅವನ ಆಸ್ತಿಯನ್ನು ಹರಾಜು ಹಾಕಿದಾಗ ಖರೀದಿಸಲು ಯಾರೂ ಮುಂದೆ ಬಂದಿಲ್ಲ. ಹಾಗಾಗಿ ಎ.ಬಿ.ಎನ್. ಕೋರ್ಟ್‌ನ ಆದೇಶದ ಮೇರೆಗೆ ಸಾಲಗಾರನ ಆಸ್ತಿಯನ್ನು ದಿನಾಂಕ ಮಾರ್ಚ್ 3, 2024ರಂದು ರೂ.75 ಲಕ್ಷ ಮೌಲ್ಯಕ್ಕೆ ಬ್ಯಾಂಕಿನ ಹೆಸರಿಗೆ ನೋಂದಣಿ ಮಾಡಲಾಯಿತು. ಈಗ ಆ ಆಸ್ತಿಯನ್ನು ಹರಾಜು ಹಾಕಲು ನಿರ್ಧರಿಸಿದ್ದೇವೆ. ಬ್ಯಾಂಕಿನ ಮೌಲ್ಯಮಾಪಕರು ಆಸ್ತಿಯ ಮಾರುಕಟ್ಟೆ ಬೆಲೆ ಮತ್ತು ದುರ್ಬಲ ಮಾರಾಟ ಬೆಲೆ (Distress Sale Value)ಗಳನ್ನು ಕ್ರಮವಾಗಿ ರೂ.98 ಲಕ್ಷ ಮತ್ತು ರೂ.68 ಲಕ್ಷ ಎಂದು ನಿರ್ಧರಿಸಿದ್ದಾರೆ. ಉಪನೋಂದಣಾಧಿಕಾರಿಗಳ ದಾಖಲೆಯಲ್ಲಿ ಆಸ್ತಿಯ ಬೆಲೆ ರೂ.22 ಲಕ್ಷ ಇದೆ. ಈಗ ಆಸ್ತಿ ಹರಾಜಿನ ವೇಳೆ ಯಾವ ಮೀಸಲು ಬೆಲೆಯನ್ನು ನಿರ್ಧರಿಸಲಿ?

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಹುಬ್ಬಳ್ಳಿ.

ಉತ್ತರ: ಬ್ಯಾಂಕಿಂಗ್‌ಯೇತರ ಆಸ್ತಿಯನ್ನು ಮಾರುಕಟ್ಟೆ ಬೆಲೆಗೆ ಮಾರಾಟ ಮಾಡಬೇಕು. ಕಳೆದ ವರ್ಷ ನೀವು ರೂ.75 ಲಕ್ಷ ಮತ್ತು ಅದರ ಮೇಲೆ ಸ್ಟಾಂಪ್ ಸುಂಕವನ್ನು ತೆತ್ತಿದ್ದಿರಿ. ಅದಕ್ಕಿಂತ ಕಡಿಮೆ ಬೆಲೆಗೆ ಹರಾಜು ಹಾಕಿದರೆ ಬ್ಯಾಂಕು ನಷ್ಟ ಅನುಭವಿಸಿ ನಷ್ಟಕ್ಕೆ ಕಾರಣವನ್ನು ಒದಗಿಸುವುದು ಕಷ್ಟ ಸಾಧ್ಯ. ದುರ್ಬಲ ಮಾರಾಟ ಬೆಲೆ (Distress Sale Value)ಗೆ ಮಾರಾಟವನ್ನು ಸಮರ್ಥಿಸುವುದು ಕಷ್ಟ ಬ್ಯಾಂಕು ಬ್ಯಾಂಕೇತರ ಆಸ್ತಿಯನ್ನು 7 ವರ್ಷಗಳ ವರೆಗೆ ತನ್ನ ಬ್ಯಾಲೆನ್ಸ್‌ಶೀಟ್‌ನಲ್ಲಿ ಇಡಬಹುದಾದುದರಿಂದ ಆಸ್ತಿಯನ್ನು ತಕ್ಷಣ ಕಡಿಮೆ ಬೆಲೆಗೆ ಮಾರಾಟ ಮಾಡುವ ಅಗತ್ಯವಿಲ್ಲ.

ಬಾದಾಮಿಯ ಶ್ರೀ ವೀರಪುಲಿಕೇಶಿ ಕೋ-ಆಪರೇಟಿವ್ ಬ್ಯಾಂಕಿನ 61ನೇ ವಾರ್ಷಿಕ ಸರ್ವಸದಸ್ಯರ ಸಭೆ



ಬಾದಾಮಿ: ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲಿ ಒಂದಾದ ಶ್ರೀ ವೀರಪುಲಿಕೇಶಿ ಕೋ-ಆಪರೇಟಿವ್ ಬ್ಯಾಂಕಿನ ಸನ್ 2024-2025ನೇ ಸಾಲಿನ 61ನೇ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯು ದಿನಾಂಕ:03.08.2025ರ ರವಿವಾರ ನಗರದ ಶ್ರೀ ವೀರಪುಲಿಕೇಶಿ ವಿದ್ಯಾವರ್ಧಕ ಸಂಸ್ಥೆಯ (ಬಸವ ಮಂಟಪ) ಆವರಣದಲ್ಲಿ ಜರುಗಿತು.

ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಂ.ಕೆ. ಪಟ್ಟಣಶೆಟ್ಟಿ, ಮಾಜಿ ಶಾಸಕರು, ಬಾದಾಮಿ ಇವರು ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಬ್ಯಾಂಕಿನಿಂದ ಉತ್ತಮ ಗ್ರಾಹಕರನ್ನು ಹಾಗೂ ಬ್ಯಾಂಕಿನ ಜೊತೆ ಉತ್ತಮವಾಗಿ ವ್ಯವಹರಿಸಿದ ಮೂರು ಕೋ-ಆಪ್ ಕ್ರೆಡಿಟ್ ಸೊಸೈಟಿಗಳ ಅಧ್ಯಕ್ಷರು / ಉಪಾಧ್ಯಕ್ಷರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಇದಲ್ಲದೇ ಬ್ಯಾಂಕಿನ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿ ಮಕ್ಕಳಿಗೆ ಪ್ರೋತ್ಸಾಹ ಧನ ನೀಡುವುದರ ಮೂಲಕ ಉತ್ತೇಜಿಸಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಬ್ಯಾಂಕಿನ ನಿವೃತ್ತ ಅಧಿಕಾರಿಗಳನ್ನು

ಸನ್ಮಾನಿಸಲಾಯಿತು. ಬ್ಯಾಂಕಿನ ಹಾಗೂ ಸಭೆಯ ಅಧ್ಯಕ್ಷರಾದ ಶ್ರೀ ಎಂ.ಕೆ. ಪಟ್ಟಣಶೆಟ್ಟಿ ಇವರು ಪ್ರಾಸ್ತಾವಿಕ ಭಾಷಣ ಮಾಡಿ ನಮ್ಮ ಬ್ಯಾಂಕು ಸದಸ್ಯರಿಗೆ ಮತ್ತು ಗ್ರಾಹಕರಿಗೆ ತ್ವರಿತ ಹಾಗೂ ಉತ್ತಮವಾದ ಸೇವೆಯನ್ನು ಒದಗಿಸುತ್ತಿದೆ ಎಂದು ಹೇಳಿ ಬ್ಯಾಂಕಿನ ಪ್ರಗತಿಗೆ ಕಾರಣರಾದ ಎಲ್ಲರಿಗೂ ವಂದನೆಗಳನ್ನು ತಿಳಿಸಿದರು. ಬ್ಯಾಂಕಿನ ಅಭಿವೃದ್ಧಿಗೆ ಕಾರಣವಾದ ಕೆಲವು ಅಂಶಗಳ ವಿವರಣೆಗಳನ್ನು ಸದಸ್ಯರ ಮುಂದೆ ಸಾದರಪಡಿಸಿದರು. ಸದರಿ ಮಹಾಸಭೆಯಲ್ಲಿ ಬ್ಯಾಂಕಿನ ಸಂಸ್ಥಾಪಕ ನಿರ್ದೇಶಕರಾದ ಶ್ರೀ ಎ.ಸಿ. ಪಟ್ಟಣದವರು ಹಾಗೂ ಇನ್ನುಳಿದ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಎಮ್.ಬಿ.ದೇಶಣ್ಣವರ ಇವರು ಸಭೆಗೆ ಆಗಮಿಸಿದ ಗಣ್ಯಮಾನ್ಯರನ್ನು ಸ್ವಾಗತಿಸಿ, ಸನ್ 2024-25ನೇ ಸಾಲಿನ ವರದಿ ವಾಚನ ಮತ್ತು ಮಹಾಸಭೆಯ ಕಾರ್ಯಕಲಾಪಗಳನ್ನು ನಿರ್ವಹಿಸಿದರು. ಕೊನೆಗೆ ಶ್ರೀ ಎ.ಎಮ್. ಕಂಕಣಮೇಲಿ ವಂದಿಸಿದರು.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಚಿಕ್ಕಮಗಳೂರಿನ ಶಿವನಿಯಲ್ಲಿ ಹುಟ್ಟಿ ಬೆಳೆದ ವೀಣಾ ಈಗ ಅಮೆರಿಕದಲ್ಲಿ ಸಾಫ್ಟ್‌ವೇರ್ ಎಂಜಿನಿಯರಾಗಿ ಕೆಲಸ ಮಾಡಿದ್ದಾರೆ. ಮಾಡಲ್ ಆಗಬೇಕೆನ್ನುವ ತನ್ನ ಕನಸನ್ನು ಬೆಳೆಸಿಕೊಂಡು ಅಮೆರಿಕದಲ್ಲಿನ ರಾಂಪ್ ಮೇಲೆ ಹೆಜ್ಜೆ ಹಾಕುತ್ತಿರುವುದು ಮಾತ್ರವಲ್ಲ ಅಲ್ಲಿನ ಹತ್ತು ವಿವಿಧ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
- ಗದಗಿನಲ್ಲಿ ಸ್ವಾತಂತ್ರ್ಯ ಪೂರ್ವದಲ್ಲೇ ಸ್ಥಾಪನೆಗೊಂಡ ಗಜೇಂದ್ರಗಡ ನೇಕಾರರ ಸಹಕಾರಿ ಉತ್ಪಾದಕ ಸಂಘದ ನೇಕಾರರು ಕೈಮಗ್ಗದಲ್ಲಿ ನೇಯುವ ಪಟ್ಟಿದಂಚು ಸೀರೆಗೆ ಭೌಗೋಳಿಕ ಮಾನ್ಯತೆ (ಜಿಐ ಟ್ಯಾಗ್) ಲಭಿಸಿದೆ. ಸೀರೆಯ ಅಂಚಿನಲ್ಲಿ ಪಟ್ಟಿ ವಿನ್ಯಾಸ ಇರುವುದಕ್ಕೆ ಪಟ್ಟಿದಂಚು ಸೀರೆ ಎಂಬ ಹೆಸರು ಬಂದಿದೆ. ಪರಿಶುದ್ಧ ಹತ್ತಿ, ಪರಿಸರ ಸ್ನೇಹಿ ಬಣ್ಣ ಮತ್ತು ನೈಸರ್ಗಿಕ ಅಂಟು ಬಳಸಿ ಸೀರೆ ತಯಾರಿಸಲಾಗುತ್ತದೆ. ಅವು 4 ಬಣ್ಣ ಹಾಗೂ 35 ವಿನ್ಯಾಸಗಳಲ್ಲಿ ಲಭ್ಯವಿದ್ದು, ಎಲ್ಲ ಋತುಗಳಿಗೂ ಹೊಂದುತ್ತವೆ.
- ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ

ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳ ಮೈಸೂರು ಪರ್ಯಟನೆ ಶುರುವಾಗಿದೆ. ಈಗ ಕಾಡಿನಿಂದ ಹೊರಟ ಆನೆಗಳು ನೇರವಾಗಿ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಆಗಮಿಸಿದ್ದು, ಅ.7 ರಂದು ಅರಮನೆ ಪ್ರವೇಶಿಸಲಿವೆ.

- ಜಾರ್ಖಂಡ್‌ನಲ್ಲಿ ಕಳೆದ 24 ಗಂಟೆಯಲ್ಲಿ ಹವಾಮಾನ ವೈಪರೀತ್ಯದಿಂದ ಭಾರಿ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಕನಿಷ್ಠ ಏಳು ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಲಮು ಜಿಲ್ಲೆಯ ಹೊಲಗಳಲ್ಲಿ ಭತ್ತ ನಾಟಿ ಮಾಡುವಾಗ ಒಂದೇ ಕುಟುಂಬದ ಮೂವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
- ಎರಡು ಲಕ್ಷಕ್ಕೂ ಹೆಚ್ಚು ಜನರು ಭಾರತದ ಪೌರತ್ವವನ್ನು ಕಳೆದ ವರ್ಷ ತೊರೆದಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಮಾಹಿತಿ ಪ್ರಕಾರ ಒಟ್ಟಾರೆ 3,43,56,193 ಭಾರತೀಯರು ದೇಶ ತೊರೆದು ವಿದೇಶಗಳಲ್ಲಿ ನೆಲೆಸಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ಎಷ್ಟು ಶ್ಲಾಘಿಸಿದರು ಸಾಲದು : 1997ರಲ್ಲಿ ಕೇವಲ 11ಲಕ್ಷ ರೂಪಾಯಿಗಳ ಷೇರು ಬಂಡವಾಳದೊಂದಿಗೆ ಪ್ರಾರಂಭವಾದ ಬೀಳಗಿ ಪಟ್ಟಣ ಬ್ಯಾಂಕ್ ಇಂದು ರೂ. 900 ಕೋಟಿ ದುಡಿಯುವ ಬಂಡವಾಳದೊಂದಿಗೆ ಮುನ್ನಡೆಯುತ್ತಿದೆ. ಬಾಡಗಂಡಿ ಎಂಬ ಪುಟ್ಟ ಗ್ರಾಮದಲ್ಲಿ ವಿವಿಧ ಸಂಘ ಸಂಸ್ಥೆಗಳನ್ನು ಸ್ಥಾಪಿಸಿ, ಅವುಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಎಸ್.ಆರ್. ಪಾಟೀಲ ಅವರನ್ನು ಎಷ್ಟು ಶ್ಲಾಘಿಸಿದರು ಸಾಲದು.

► ಶಂಕರ ಪಾಟೀಲ, ಬಾಗಲಕೋಟೆ

ಉತ್ತಮ ಆಲೋಚನೆಯೇ ಸರಿ : ಮಂಗಳೂರಿನ ಎಂಸಿಸಿ ಬ್ಯಾಂಕ್ ಭವಿಷ್ಯದ ದಿನಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರ ಎದುರಿಸಲಿರುವ ಸವಾಲುಗಳನ್ನು ಅರಿತು ಸಜ್ಜುಗೊಳ್ಳುವ ಸಲುವಾಗಿ ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳಿಗಾಗಿ ಐಡಿಯಾ ಸಮ್ಮಿತ್ 2025 ಆಯೋಜಿಸಿದ್ದು ಸ್ವತ್ತಾರ್ಹ ಎಂದೇ ಹೇಳಬೇಕು. ನಾಳೆಯ ಬಗ್ಗೆ ಇಂದೇ ಸಜ್ಜುಗೊಳ್ಳುವುದು ಉತ್ತಮ ಆಲೋಚನೆಯೇ ಸರಿ.

► ಎಂ. ರಾಜಗೋಪಾಲ್ ರಾವ್, ಮೈಸೂರು

ಸಂಪಾದಕರು :

ಪುಂಡಲೀಕ ಎನ್. ಕೇರೂರೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, #35, 3rd Cross, Sudhamanagar, Bangalore - 560027.